

Prime Minister delivered an address at the inaugural session of Raisina Dialogue 2021

ರೈಸಿನಾ ಡೈಲಾಗ್ 2021 ರ ಉದ್ಘಾಟನಾ ಅಧಿವೇಶನದ ಅತಿ ಪ್ರಧಾನ ಮಂತ್ರಿಯವರು ಭಾಷಣ ಮಾಡಿದರು

ಏಪ್ರಿಲ್ 13, 2021

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ (ಏ.13, 2021) ರೈಸಿನಾ ಸಂವಾದದ ಉದ್ಘಾಟನಾ ಅಧಿವೇಶನದಲ್ಲಿ, ಮುಖ್ಯ ಅತಿಥಿಗಳಾದ ರುವಾಂಡಾ ಅಧ್ಯಕ್ಷ ಗೌರವಾನ್ವಿತ ಪಾಲ್ ಕಗಾಮೆ ಮತ್ತು ಡೆನ್ಮಾರ್ಕ್ ಪ್ರಧಾನಿ ಗೌರವಾನ್ವಿತ ಮೆಟ್ ಫ್ರೆಡೆರಿಕ್ಸನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು 'ಅಬ್ಸರ್ವರ್ ರಿಸರ್ಚ್ ಫೌಂಡೇಶನ್' ಜಂಟಿಯಾಗಿ ಆಯೋಜಿಸಿರುವ ಪ್ರತಿಷ್ಠಿತ ರೈಸಿನಾ ಸಂವಾದದ 6ನೇ ಆವೃತ್ತಿಯು 2021ರ ಏಪ್ರಿಲ್ 13ರಿಂದ 16ರವರೆಗೆ ವರ್ಚುವಲ್ ರೂಪದಲ್ಲಿ ನಡೆಯಲಿದೆ.

2021ರ ಆವೃತ್ತಿಯ ವಿಷಯ "#ವೈರಾಣುವಿಶ್ವ: ಸ್ಪೋಟಗಳು, ಹೊರಗಿನವಾಸಿಗಳು ಮತ್ತು ಕೈತಪ್ಪಿದ ನಿಯಂತ್ರಣ."

ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಜಗತ್ತನ್ನು ಕಂಗೆಡಿಸಿರುವ ಕೋವಿಡ್-

19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಇಡೀ ಮನುಕುಲವು ಸಂದಿಗ್ಧಕ್ಕೆ ಸಿಲುಕಿರುವಂತಹ ಸಂದರ್ಭದಲ್ಲಿ, ರೈಸಿನಾ ಸಂವಾದದ ಪ್ರಸ್ತುತ ಆವೃತ್ತಿಯು ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಸ್ತುತ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳ ಬಗ್ಗೆ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಜಾಗತಿಕ ಸಮುದಾಯಕ್ಕೆ ಪ್ರಧಾನಿ ಕರೆ ನೀಡಿದರು.

ಜಾಗತಿಕ ವ್ಯವಸ್ಥೆಗಳು ಕೇವಲ ರೋಗಲಕ್ಷಣಗಳಷ್ಟೇ ಅಲ್ಲ, ಮೂಲ ಕಾರಣಗಳನ್ನು ಪರಿಹರಿಸುವಲ್ಲಿ, ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು. ಮಾನವಕುಲವನ್ನು ನಮ್ಮ ಆಲೋಚನೆಗಳು ಮತ್ತು ಕ್ರಿಯೆಗಳ ಕೇಂದ್ರಬಿಂದುವಾಗಿರಿಸಿಕೊಂಡು ಇಂದಿನ ಸಮಸ್ಯೆಗಳನ್ನು ಮತ್ತು ನಾಳಿನ ಸವಾಲುಗಳನ್ನು ಪರಿಹರಿಸುವ ವ್ಯವಸ್ಥೆಗಳನ್ನು ರೂಪಿಸುವಂತೆ ಪ್ರಧಾನಿ ಕರೆ ನೀಡಿದರು.

ದೇಶೀಯವಾಗಿ ಮತ್ತು ಇತರ ದೇಶಗಳಿಗೆ ನೆರವು ನೀಡುವ ಮೂಲಕ ಸಾಂಕ್ರಾಮಿಕದ ಸನ್ನಿವೇಶಕ್ಕೆ ಭಾರತದ ಸ್ಪಂದಿಸಿದ ರೀತಿ ಮತ್ತು ಇದರ ಭಾಗವಾಗಿ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಪ್ರಧಾನಿ ವಿವರಿಸಿದರು. ಸಾಂಕ್ರಾಮಿಕ ರೋಗವು ಒಡ್ಡಿರುವ ವೈವಿಧ್ಯಮಯ ಸವಾಲುಗಳನ್ನು ಎದುರಿಸಲು ಜಂಟಿ ಪ್ರಯತ್ನಗಳನ್ನು ನಡೆಸಬೇಕೆಂದು ಕರೆ ನೀಡಿದ ಅವರು, ಜಾಗತಿಕ ಒಳಿತಿಗಾಗಿ ಭಾರತ ತನ್ನ ಸಾಮರ್ಥ್ಯವನ್ನು ಹಂಚಿಕೊಳ್ಳಲಿದೆ ಎಂದು ಪುನರುಚ್ಚರಿಸಿದರು.

ನವ ದೆಹಲಿ

ಏಪ್ರಿಲ್ 13, 2021

DISCLAIMER: This is an approximate translation. The original is available in English on MEA's website and may be referred to as the official press release.